



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು

ಅನುಸೂಚಿ-7

(ಉಪವಿಧಿ ಸಂಖ್ಯೆ: 5.3)

ಪ್ರಾರಂಭಿಕ ಪ್ರಮಾಣ ಪತ್ರ

ಇವರಿಗೆ,

M/s VBHC Mumbai Value Homes Pvt Ltd.,
HM Staford House, # 29/5, 4th Floor, 7th Cross,
Vasantha Nagar Extension, Off Millers Road,
Bangalore – 560 052.

ಮಾನ್ಯರೇ,

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ. 25(ಏ), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ನಿರ್ಮಿಸುತ್ತಿರುವ ಬಹುವಸತಿ ಸಮುಚ್ಚಯ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಕುರಿತು.

ಉಲ್ಲೇಖ:- 1). ನಿಮ್ಮ ಅರ್ಜಿ ದಿನಾಂಕ: 05-04-2016.

2). ಮಾನ್ಯ ಆಯುಕ್ತರ ಆದೇಶ ಸಂಖ್ಯೆ: 2019, ದಿನಾಂಕ: 21-06-2016.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ. 25(ಏ), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ಈ ಕೆಳಕಂಡಂತೆ ನಿರ್ಮಿಸಲು ಉದ್ದೇಶಿಸಿರುವ;

Tower Details	No. of Floors	No. of Residential Units
BLOCK- A	BF+GF+20UF	520
BLOCK - B	BF+GF+20UF	440
BLOCK - C	BF+GF+20UF	480
BLOCK - D	BF+GF+19UF	480
Club house	LG+GF+FF	0
Total		1920 (1740 + 180 EWS)

ಬಹುವಸತಿ ಸಮುಚ್ಚಯ ಕಟ್ಟಡದ ಮತ್ತು ಕ್ಲಬ್ ಹೌಸ್ ಕಟ್ಟಡ ನಕ್ಷೆಗಳಿಗೆ ಸಂಖ್ಯೆ: ಬೆಂಅಪ್ರಾ/ನಮ/ಅಸ/ಅಅ-1/ತಾಸ-2/ದ/21/2015-16, ದಿನಾಂಕ: 29.09.2015 ರಲ್ಲಿ ಮಂಜೂರಾತಿ ನೀಡಲಾಗಿದೆ. ಈಗ ಅರ್ಜಿದಾರರು ಸದರಿ ಯೋಜನೆಯ 'BLOCK - C' ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಕೋರಿದ್ದು, ಯೋಜನೆಯ ಸ್ಥಳವನ್ನು ಕಾರ್ಯಪಾಲಕ ಅಭಿಯಂತರರು (ದಕ್ಷಿಣ) ರವರು ಪರಿವೀಕ್ಷಣೆ ನಡೆಸಿ ಅಡಿಪಾಯ ಗುರುತಿಸಿ ನೀಡಿದ ವರದಿಯಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರು ಆದೇಶ ಸಂಖ್ಯೆ: 2019, ದಿನಾಂಕ: 21-06-2016 ರಂದು ಕಾಮಗಾರಿ ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಅನುಮೋದನೆ ನೀಡಿರುತ್ತಾರೆ, ಅದರಂತೆ ನಿರ್ಮಾಣದಾರರು ಪ್ರಾರಂಭಿಕ ಪ್ರಮಾಣ ಪತ್ರದ ಶುಲ್ಕಗಳನ್ನು ಸೇರಿಸಿ ಒಟ್ಟು ಮೊತ್ತವಾದ ರೂ. 01,50,138-00/- (ಒಂದು ಲಕ್ಷದ ಐವತ್ತು ಸಾವಿರದ ಒಂದುನೂರ ಮೂವತ್ತೆಂಟು ರೂಪಾಯಿಗಳು ಮಾತ್ರ) ಗಳನ್ನು ಪ್ರಾಧಿಕಾರದ ಕೆನರಾ ಬ್ಯಾಂಕ್ ಚಲನ್ ಸಂಖ್ಯೆ: 9089, ದಿನಾಂಕ: 02.07.2016 ರಂದು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ. ಅದರಂತೆ ಈ ಕೆಳಗೆ ಕಾಣಿಸಿರುವ:

Buildings Details	No. of Floors	No. of Residential Units
Residential (Block-C)	BF+GF+20UF	480
Total		480

ಬಹುವಸತಿ ಕಟ್ಟಡಕ್ಕೆ ಈ ಕೆಳಗಿನ ಷರತ್ತುಗಳಿಗೊಳಪಟ್ಟು, ಕಾಮಗಾರಿಯನ್ನು ಪ್ರಾರಂಭಿಸಲು ಈ ಮೂಲಕ ಅನುಮತಿ ನೀಡಲಾಗಿದೆ.

ಪಾಲಿಸಬೇಕಾದ ಷರತ್ತುಗಳು

1. ಪ್ರಾಧಿಕಾರದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
2. ಕಾಮಗಾರಿಯಲ್ಲಿ ಮಂಜೂರಾದ ನಕ್ಷೆಗಿಂತ ಯಾವುದೇ ಮಿತಿಮೀರುವಿಕೆ, ಬದಲಾವಣೆಗಳನ್ನು ಮಾಡದೆ ಅಥವಾ ನಿಯಮ ಉಪವಿಧಿಯನ್ನು ಉಲ್ಲಂಘಿಸದಂತೆ ಮಂಜೂರಾದ ಯೋಜನೆಯ ಪ್ರಕಾರ ಕಟ್ಟು ನಿಟ್ಟಾಗಿ ಕಾಮಗಾರಿಯನ್ನು ನಡೆಸತಕ್ಕದ್ದು.
3. ಪ್ರಾಧಿಕಾರದಿಂದ ಮಂಜೂರಾದ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಿಸತಕ್ಕದ್ದು, ಮಂಜೂರಾದ ನಕ್ಷೆಯಲ್ಲಿ ವಿಧಿಸಿದ ಎಲ್ಲಾ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸತಕ್ಕದ್ದು.
4. ಕಾಮಗಾರಿಯ ಅಡಿಪಾಯ ಅಥವಾ ಅಡಿಗಲ್ಲು, ಅಂಕಣಗಳನ್ನು ಮಾಡಿಸುವ ಕಾರ್ಯ ಮುಕ್ತಾಯದ ಹಂತವನ್ನು ತಲುಪಿದಾಗ, ಕಾಮಗಾರಿಯ ಪ್ರಗತಿಯ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಮಂಜೂರಾದ ನಕ್ಷೆ, ನಿಯಮಗಳು ಉಪವಿಧಿಗಳ ಮೇರೆಗೆ ನಿರ್ಮಾಣ ಕಾರ್ಯವು ನಡೆದಿರುವ ಬಗ್ಗೆ ಪರೀಕ್ಷೆ ನಡೆಸಲು ಪ್ರಾಧಿಕಾರಕ್ಕೆ ಅನುಕೂಲ ಕಲ್ಪಿಸಿ ಕೊಡುವುದು.
5. ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.
6. ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
7. ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ Released Materials ಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು. ತಪ್ಪಿದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
8. ಅಭಿವೃದ್ಧಿದಾರರು ಯೋಜನೆ / ಕಟ್ಟಡದ ನಿರ್ಮಾಣಕ್ಕಾಗಿ ಅಗತ್ಯ ವಿನ್ಯಾಸಗಳನ್ನು ತಯಾರಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರದಿಂದ ನೊಂದಾಯಿತ Structural Engineer ರವರನ್ನು ನೇಮಿಸಿಕೊಂಡು ಕಟ್ಟಡ ನಿರ್ಮಾಣವನ್ನು ಪ್ರಸ್ತುತ ಜಾಲ್ತ ನಿಯಮಗಳನ್ವಯ ಎಲ್ಲಾ ತಾಂತ್ರಿಕ ಅಂಶಗಳನ್ನು ಪಾಲಿಸಿಕೊಂಡು ತಯಾರಿಸಿರುವ ಬಗ್ಗೆ ಹಾಗೂ ನಿರ್ಮಿಸುವ ಬಗ್ಗೆ Structural Engineer ರವರಿಂದ ನಮೂನೆ - 2 ರಲ್ಲಿ ಪ್ರಮಾಣ ಪತ್ರವನ್ನು (Affidavit) ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
9. ಅಭಿವೃದ್ಧಿದಾರರು ಯೋಜನೆ / ಕಟ್ಟಡದ ನಿರ್ಮಾಣಕ್ಕಾಗಿ ಅಗತ್ಯ ಇಂಜಿನಿಯರಿಂಗ್ ವಿಧಾನಗಳನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದಿಂದ ಕಟ್ಟಡವನ್ನು ನಿರ್ಮಾಣ ಮಾಡಲು ಕರ್ನಾಟಕ ರಾಜ್ಯ ಸರ್ಕಾರದಿಂದ ನೊಂದಾಯಿತ ಯೋಜನಾ ನಿರ್ವಹಣಾ ಸಲಹೆಗಾರರು (Project Management Consultants) ರವರನ್ನು ನೇಮಿಸಿಕೊಂಡು ಕಟ್ಟಡ ನಿರ್ಮಾಣವನ್ನು ಪ್ರಸ್ತುತ ಜಾಲ್ತ ನಿಯಮಗಳನ್ವಯ ಎಲ್ಲಾ ತಾಂತ್ರಿಕ ಅಂಶಗಳನ್ನು ಪಾಲಿಸಿಕೊಂಡು ನಿರ್ವಹಿಸುವ ಬಗ್ಗೆ Project Management Consultants ರವರಿಂದ ನಮೂನೆ-2 ರಲ್ಲಿ ಪ್ರಮಾಣ ಪತ್ರವನ್ನು (Affidavit) ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
10. ಅರ್ಜಿದಾರರು ಕಟ್ಟಡದಲ್ಲಿನ ವಿದ್ಯುತ್ವೀಕರಣ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಏಜೆನ್ಸಿ / ಕನ್ಸಲ್ಟೆಂಟ್ ರವರಿಂದ ದೃಢೀಕರಣ ಪತ್ರವನ್ನು ಪಡೆದು ಸ್ವಾಧೀನಾನುಭವ ಪತ್ರ ಪಡೆಯುವ ಸಂದರ್ಭದಲ್ಲಿ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
11. ಅಭಿವೃದ್ಧಿದಾರರು ಬೆಂಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 45727-45730/2011 (ಬೆಂಅಪ್ರಾ), ದಿ: 03.09.2012 ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಲು ಷರತ್ತಿಗೆ ಒಳಪಡಿಸಲಾಗಿದೆ.
12. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ/ಹೊರಡಿಸುವ ಯಾವುದೇ ಷರತ್ತುಗಳಿಗೆ/ಆದೇಶಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.


 ಅಯುಕ್ತರ ಪರವಾಗಿ
 ಮಂಜೂರಾತಿ ನೀಡಿದವರ ಸಹಿ ಮತ್ತು
 ಹುದ್ದೆ ನಾಮ,
 ಬೆಂಗಳೂರು

ಯಥಾ ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರರು (ದ) ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಿದೆ



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

000516

ಸಂಖ್ಯೆ:
No.

ಬೆಂಗಳೂರು/ನಯೋಸ/DLP-33/2014-15/ 1844/2015-16.

ದಿನಾಂಕ: 06-08-15
Date:

ಕಾರ್ಯದೇಶ

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(P), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ಒಟ್ಟು 15 ಎಕರೆ 1 ¼ ಗುಂಟೆ (60828.46 ಚ.ಮೀ) ವಿಸ್ತೀರ್ಣ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ M/s. VBHC Mumbai Value Homes Pvt Ltd., ರವರು ಕೋರಿರುವ ಬಗ್ಗೆ.

1. ದಿನಾಂಕ 30.10.2014 ರ ನೆಮ್ಮ ಅರ್ಜಿ.
2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ರಾಜ್ಯ ಸಂಖ್ಯೆ 51/2015, ದಿನಾಂಕ 28.04.2015.
3. ಈ ಕಛೇರಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/DLP-33/2014-15/518/2015-16, ದಿನಾಂಕ 19.05.2015 ರಂದು ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ವಿವಿಧ ಶುಲ್ಕಗಳಾದ ₹. 44,22,900/- ಗಳನ್ನು ಪಾವತಿಸುವಂತೆ ತಿಳಿಸಿರುವುದು.
4. ಅರ್ಜಿದಾರರು ದಿನಾಂಕ 22.05.2015 ರಂದು ಕೆನರಾ ಬ್ಯಾಂಕ್ ಚಲನ್ ನಂ. 1677 ಮೂಲಕ ₹. 44,22,900/-ಗಳನ್ನು ಸಂದಾಯ ಮಾಡಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 28.05.2015 ರಂದು ಸಂದಾಯವಾದ ಬಗ್ಗೆ ದೃಢೀಕರಿಸಿರುವುದು.
5. ಈ ಕಛೇರಿಯ ಅನೌಪಚಾರಿಕ ಟಿಪ್ಪಣಿ ಸಂಖ್ಯೆ ಬೆಂಗಳೂರು/ನಯೋಸ/DLP-33/2014-15/1090/2015-16, ದಿನಾಂಕ 15.06.2015 ರಂತೆ ಬಡಾವಣೆಯಲ್ಲಿನ ಉದ್ಯಾನವನ / ಬಯಲುಜಾಗ ಹಾಗೂ ರಸ್ತೆ ವಿಸ್ತರಣಾ ಜಾಗಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಳ್ಳಲು ಕಾರ್ಯಪಾಲಕ ಅಭಿಯಂತರರು [ದಕ್ಷಿಣ ವಿಭಾಗ], ಬನಶಂಕರಿ ವಾಣಿಜ್ಯ ಸಂಕೀರ್ಣ, ಬೆಂಗಳೂರು, ರವರಿಗೆ ತಿಳಿಸಿರುವುದು.
6. ಕಾರ್ಯಪಾಲಕ ಅಭಿಯಂತರರು [ದಕ್ಷಿಣ ವಿಭಾಗ], ಬನಶಂಕರಿ ವಾಣಿಜ್ಯ ಸಂಕೀರ್ಣ, ಬೆಂಗಳೂರು ಇವರು ದಿನಾಂಕ 27.06.2015 ರಂದು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಉದ್ಯಾನವನ / ಬಯಲು ಜಾಗ ಮತ್ತು ರಸ್ತೆ ವಿಸ್ತರಣಾ ಜಾಗಗಳನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುವುದು.
7. ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ MRTS ಕರಗಳನ್ನು ಪಾವತಿಸುವ ಬಗ್ಗೆ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ಭಾಷಾ ಕಾಗದದಲ್ಲಿ ನೋಟರಿಯವರಿಂದ ದೃಢೀಕರಿಸಿದ ಪ್ರಮಾಣ ಪತ್ರವನ್ನು ದಿನಾಂಕ

ಟಿ. ಚೌದಾiah ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020.

T. Chowdaiah Road, Kumarapark West, Bangalore-560 020, Facsimile: 2334 5799, Website: www.bdabangalore.org

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(P), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ಒಟ್ಟು 15 ಎಕರೆ 1 ¼ ಗುಂಟೆ (60828.46 ಚ.ಮೀ) ವಿಸ್ತೀರ್ಣ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ M/s. VBHC Mumbai Value Homes Pvt Ltd., ರವರು ಉಲ್ಲೇಖ [1] ರ ಪತ್ರದಲ್ಲಿ ಕೋರಿರುತ್ತಾರೆ.

ಸದರಿ ಪ್ರಸ್ತಾವನೆ ಸಂಬಂಧ ಉಲ್ಲೇಖ [2] ರ ದಿನಾಂಕ 28.04.2015 ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 51/2015 ರಲ್ಲಿ ಚರ್ಚಿಸಲಾಯಿತು. ಚರ್ಚೆಯ ನಂತರ RMP-2015 ರ ವಲಯ ನಿಯಮಾವಳಿಯಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಕನಿಷ್ಠ 9.00 ಮೀ. ಅಗಲದ ಸಂಪರ್ಕ ರಸ್ತೆ ಇರಬೇಕೆಂದು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಸದರಿ ಜಮೀನಿಗೆ ಹಾಲಿ 9.50 ಮೀ. ಅಗಲದ ಸಂಪರ್ಕ ರಸ್ತೆ ಇರುವುದರಿಂದ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(P), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ಒಟ್ಟು 15 ಎಕರೆ 1 ¼ ಗುಂಟೆ (60828.46 ಚ.ಮೀ) ವಿಸ್ತೀರ್ಣ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದಿಸಲು ತೀರ್ಮಾನಿಸಲಾಯಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ವಸತಿ ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ [3] ರ ಪತ್ರಗಳಲ್ಲಿ ವಿವಿಧ ಶುಲ್ಕಗಳ ಬಾಬು ₹. 44,22,900/- [₹. ನಲವತ್ತು ನಾಲ್ಕು ಲಕ್ಷದ ಇಪ್ಪತ್ತೆರಡು ಸಾವಿರದ ಒಂಭತ್ತನೂರು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ತಿಳಿಸಲಾಗಿತ್ತು.

ಅದರಂತೆ ಉಲ್ಲೇಖ [4] ರಲ್ಲಿ ಅರ್ಜಿದಾರರು ದಿನಾಂಕ 22.05.2015 ರಂದು ₹. 44,22,900/- [₹. ನಲವತ್ತು ನಾಲ್ಕು ಲಕ್ಷದ ಇಪ್ಪತ್ತೆರಡು ಸಾವಿರದ ಒಂಭತ್ತನೂರು ಮಾತ್ರ] ಗಳನ್ನು ಪ್ರಾಧಿಕಾರದ ಕೆನರಾ ಬ್ಯಾಂಕ್ ನ ಚಲನ್ ನಂ. 1677 ರ ಮೂಲಕ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 28.05.2015 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ [5] ರಂತೆ ಸದರಿ ಬಡಾವಣೆಯಲ್ಲಿನ ಉದ್ಯಾನವನ / ಬಯಲುಜಾಗ ಹಾಗೂ ರಸ್ತೆ ವಿಸ್ತರಣಾ ಜಾಗಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಕಾರ್ಯಪಾಲಕ ಅಭಿಯಂತರರು [ದಕ್ಷಿಣ ವಿಭಾಗ], ಬನಶಂಕರಿ ವಾಣಿಜ್ಯ ಸಂಕೀರ್ಣ, ಇವರಿಗೆ ಹಸ್ತಾಂತರಿಸಿಕೊಳ್ಳುವಂತೆ ತಿಳಿಸಲಾಗಿತ್ತು.

ಉಲ್ಲೇಖ [6] ರಂತೆ ಕಾರ್ಯಪಾಲಕ ಅಭಿಯಂತರರು [ದಕ್ಷಿಣ ವಿಭಾಗ], ಬನಶಂಕರಿ ವಾಣಿಜ್ಯ ಸಂಕೀರ್ಣ, ಇವರು ಸದರಿ ಬಡಾವಣೆಯಲ್ಲಿನ ಉದ್ಯಾನವನ / ಬಯಲು ಜಾಗ ಹಾಗೂ ರಸ್ತೆ ವಿಸ್ತರಣಾ ಜಾಗಗಳನ್ನು ದಿನಾಂಕ 27.06.2015 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುತ್ತಾರೆ.

ಉಲ್ಲೇಖ [7] ರಂತೆ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ ಮುತ್ತು ಎಂ.ಆರ್.ಟಿ.ಎಸ್. ಕರಗಳನ್ನು ಪಾವತಿಸಲು ಬದ್ಧರಾಗಿರುವುದಾಗಿ ನೋಟರಿಯವರಿಂದ ದೃಢೀಕರಿಸಿದ Undertaking ಅನ್ನು ದಿನಾಂಕ 06.07.2015 ರಂದು ನೀಡಿರುತ್ತಾರೆ.

ಆದುದರಿಂದ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(P), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15, 32/1ಎ ರಲ್ಲಿ ಒಟ್ಟು 15 ಎಕರೆ 1 ¼ ಗುಂಟೆ (60828.46 ಚ.ಮೀ) ವಿಸ್ತೀರ್ಣ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದಿಸಲಾಗಿದೆ.

1	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು.
2	ವಸತಿ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ಅಭಿವೃದ್ಧಿ ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
3	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು ಹಾಗೂ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
4	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ರಸ್ತೆ ವಿಸ್ತರಣಾ ಜಾಗಗಳನ್ನು ಮತ್ತು ಉದ್ಯಾನವನ ಮತ್ತು ಬಯಲುಜಾಗಗಳನ್ನು ಉಚಿತವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿರುವ ಪ್ರದೇಶವನ್ನು Chain Link ಮಾಡಿ ಅನುಮೋದಿತ ಅಭಿವೃದ್ಧಿ ನಕ್ಷೆಯಂತೆ ಅಳವಡಿಸುವುದು.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಬೆಳಸಿ ಅಭಿವೃದ್ಧಿಪಡಿಸುವುದು.
6	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ Surface Parking ಗಾಗಿ ಹಾಗೂ ಸಿ.ಎ. ಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಹಾಲಿ ಸ್ಥಳದಲ್ಲಿ ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥಳೀಯ ಒಳಭಾಗದಲ್ಲಿ ನಿರ್ವಹಿಸುವುದು.
8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.

10	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಸಂಘ ವ್ಯಕ್ತಿ/ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿರುವುದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
12	ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
14	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡಾವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ನಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ನಕ್ಷೆಯಲ್ಲಿ ಪ್ರತಿ ಘಟಕಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer Yard ಗೆ ಸೂಕ್ತ ಜಾಗವನ್ನು ಕಾಯ್ದಿರಿಸತಕ್ಕದ್ದು.
17	[EWS] ಅರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಮತ್ತು [LIG] ಕಡಿಮೆ ಆದಾಯ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ 08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು [EWS] ಅರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು [LIG] ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
18	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ R.S ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು. ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು.
19	ಕಾವೇರಿ ನೀರಿನ ಕರ ಮತ್ತು ವರ್ತುಲ ರಸ್ತೆ, ಮೇಲುಕರ ಹಾಗೂ MRTS ಕರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
20	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಆಯುಕ್ತರು,

ಬೆಂಗಳೂರು, ಬೆಂಗಳೂರು

ಇವರಿಗೆ,

M/S. VBHC Mumbai Value Homes Pvt. Ltd.,

HM Strafford House,

29/5, 4 ನೇ ಮಹಡಿ, 7 ನೇ ಕ್ರಾಸ್,

ವಸಂತನಗರ ಎಕ್ಸ್ ಟೆನ್ಷನ್

ಮೀಲರ್ ರಸ್ತೆ ಬೆಂಗಳೂರು